



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಮಂಗಳವಾರ, ೧೩, ಮೇ, ೨೦೨೫(ವೈಶಾಖ, ೨೩, ಶಕವರ್ಷ, ೧೯೪೭) BENGALURU, TUESDAY, 13, MAY, 2025(VAISHAKHA, 23, SHAKAVARSHA, 1947)	ಸಂ. ೨೭೬ No. 276
------------------------	---------------------------------------------------------------------------------------------------------------------------------	--------------------

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಶಾಇ 32 ಶಾಸನ 2023, ಬೆಂಗಳೂರು, ದಿನಾಂಕ:13.05.2025.

ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರ (ತಿದ್ದುಪಡಿ) ಅಧ್ಯಾದೇಶ, 2025 ಇದಕ್ಕೆ 2025 ರ ಮೇ ತಿಂಗಳ 13ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ : 03 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

2025 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 03

ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರ (ತಿದ್ದುಪಡಿ) ಅಧ್ಯಾದೇಶ, 2025

(ಭಾರತ ಗಣರಾಜ್ಯದ ಎಪ್ಪತ್ತಾರನೇ ವರ್ಷದಲ್ಲಿ ಕರ್ನಾಟಕ ರಾಜ್ಯಪಾಲರಿಂದ ಪ್ರಖ್ಯಾಪಿತವಾಗಿ 2025ರ ಮೇ ತಿಂಗಳ 13ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರದ ಪುನರ್ ರಚನೆಗಾಗಿ ಉಪಬಂಧಕಲ್ಪಿಸಲು ಒಂದು ಅಧ್ಯಾದೇಶ.

ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ ಮತ್ತು ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಅಧ್ಯಾದೇಶವನ್ನು ಪ್ರಖ್ಯಾಪಿಸಲು ಶೀಘ್ರ ಕ್ರಮವನ್ನು ತೆಗೆದುಕೊಳ್ಳುವುದು ಅವಶ್ಯಗೊಳಿಸುವಂಥ ವಿದ್ಯಮಾನಗಳು ಉಂಟಾಗಿವೆಯೆಂದು ಕರ್ನಾಟಕದ ಮಾನ್ಯ ರಾಜ್ಯಪಾಲರಿಗೆ ಮನದಟ್ಟಾಗಿರುವುದರಿಂದ;

ಆದ್ದರಿಂದ, ಈಗ ಭಾರತ ಸಂವಿಧಾನದ 213ನೇ ಅನುಚ್ಛೇದದ (1)ನೇ ಖಂಡದಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕದ ಮಾನ್ಯ ರಾಜ್ಯಪಾಲರು ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸಿರುತ್ತಾರೆ, ಎಂದರೆ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧ್ಯಾದೇಶವನ್ನು ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರ (ತಿದ್ದುಪಡಿ) ಅಧ್ಯಾದೇಶ, 2025 ಎಂದು ಕರೆಯತಕ್ಕದ್ದು.

(2) ಇದು ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಸರ್ಕಾರಿ ರಾಜ್ಯಪತ್ರದಲ್ಲಿ ಗೊತ್ತುಪಡಿಸಬಹುದಾದಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

2. ಪ್ರಕರಣ 3ರ ತಿದ್ದುಪಡಿ.- ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರ ಅಧಿನಿಯಮ, 2024 (2025 ರ ಕರ್ನಾಟಕ ಅಧಿನಿಯಮ ಸಂಖ್ಯೆ: 38)ರ 3ನೇ ಪ್ರಕರಣದ (3)ನೇ ಉಪಪ್ರಕರಣದಲ್ಲಿರುವ (ಸಿ) ಖಂಡದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

“

(ಸಿ)	ಅಧ್ಯಕ್ಷರು, ನಗರ ಸಭೆ, ಗದಗ	ಪದನಿಮಿತ್ತ ಸದಸ್ಯರು
(ii)	ವಿರೋಧ ಪಕ್ಷದ ನಾಯಕರು, ನಗರ ಸಭೆ, ಗದಗ	ಪದನಿಮಿತ್ತ ಸದಸ್ಯರು
(iii)	ಉಪಾಧ್ಯಕ್ಷರು, ನಗರ ಸಭೆ, ಗದಗ	ಪದನಿಮಿತ್ತ ಸದಸ್ಯರು
(iv)	ನಗರ ಸಭೆಯ ಎಲ್ಲಾ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಗದಗ	ಪದನಿಮಿತ್ತ ಸದಸ್ಯರು

”

ಧಾವರ್‌ಚಂದ್ ಗೆಹ್ಲೋಟ್
ಕರ್ನಾಟಕದ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

ಜಿ. ಶ್ರೀಧರ್
ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ.

PARLIAMENTARY AFFAIRS AND LEGISLATION SECRETARIAT**NOTIFICATION****NO: DPAL 32 SHASANA 2023, BENGALURU, DATED:13.05.2025**

ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರ (ತಿದ್ದುಪಡಿ) ಅಧ್ಯಾದೇಶ, 2025 ಇದಕ್ಕೆ 2025 ರ ಮೇ ತಿಂಗಳ 13ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ : 03 ಎಂಬುದಾಗಿ ಪ್ರಕಟಿಸಲು ಹಾಗೂ ಭಾರತ ಸಂವಿಧಾನದ ಅನುಚ್ಛೇದ 348ರಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ ಸದರಿ ಅಧ್ಯಾದೇಶದ ಆಂಗ್ಲ ಭಾಷಾಂತರವನ್ನು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

KARNATAKA ORDINANCE NO. 03 OF 2025**THE GADAG-BETAGERI BUSINESS, CULTURE AND EXHIBITION****AUTHORITY (AMENDMENT) ORDINANCE, 2025**

(Promulgated by the Governor of Karnataka in the seventy sixth year of the Republic of India and first published in the Karnataka Gazette Extra-ordinary on the 13th day of May, 2025)

An Ordinance to provide for re-constitution of the Authority of Gadag-Betageri Business, Culture and Exhibition Authority.

Whereas the Karnataka Legislative Assembly and the Karnataka Legislative Council are not in session and the Governor of Karnataka is satisfied that the circumstances exist which render it necessary for him to take immediate action to promulgate the Ordinance for the purposes hereinafter appearing;

Now, therefore, in exercise of the powers conferred by clause (1) of Article 213 of the Constitution of India, the Governor of Karnataka is pleased to promulgate the following Ordinance, namely:-

1. Short title and commencement. - (1) This Ordinance may be called the Gadag-Betageri Business, Culture and Exhibition Authority (Amendment) Ordinance, 2025.

(2) It shall come into force on such date as the State Government may by notification in the official Gazette, appoint.

2. Amendment of section 3.- In the Gadag-Betageri Business, Culture and Exhibition Authority Act, 2024 (Karnataka Act No. 38 of 2025), in section 3, in sub-section (3), after clause (c) the following shall be inserted, namely:-

“

(c i)	President, City Municipal Council, Gadag	Ex-officio Member
(c ii)	Leader of the opposition party, City Municipal Council, Gadag	Ex-Officio Member
(c iii)	Vice-President, City Municipal Council, Gadag	Ex-officio Member
(c iv)	All Chairpersons of the Standing Committees of the City Municipal Council, Gadag	Ex-officio Member

”

The above translation of ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರ (ತಿದ್ದುಪಡಿ) ಅಧ್ಯಾದೇಶ, 2025 (2025 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ : 03) be published in the official Gazette under Article 348 of the Constitution of India.

THAAWARCHAND GEHLOT
GOVERNOR OF KARNATAKA

By Order and in the name of
the Governor of Karnataka,

G. Sridhar
Secretary to Government
Department of Parliamentary Affairs
and Legislation